

ಶಿಕ್ಷಣ ಒ.ಕೆ., ಕೆಲಸ ಇಲ್ಲ ಎಕೆ?



ಶಿರಸಿ, ಪೊನ್ನಂಪೇಟೆ ಅರಣ್ಯ ಕಾಲೇಜು ವಿದ್ಯಾರ್ಥಿಗಳ ಅನಿರ್ದಿಷ್ಟ ಚಳವಳಿ

ನಮಗೆ ಮೂಲ ವಿಜ್ಞಾನ ಬೇಕು, ಕೃಷಿಗೆ ಪೂರಕವಾಗಿ ಅರಣ್ಯಗಳು ಬೇಕು. ಅರಣ್ಯಗಳ ಸಂರಕ್ಷಣೆ ಆಗಬೇಕು. ಅದಕ್ಕಾಗಿಯೇ ವಿದ್ಯಾರ್ಥಿಗಳಿಗೆ ಅರಣ್ಯ ಸಂವರ್ಧನೆ, ಸಂರಕ್ಷಣೆಗಾಗಿ ಕರ್ನಾಟಕದಲ್ಲಿ ಎರಡೇ ಎರಡು ಕಾಲೇಜುಗಳಲ್ಲಿ ಅರಣ್ಯ ಶಿಕ್ಷಣ ಒದಗಿಸಲಾಗುತ್ತಿದೆ. ಸರ್ಕಾರ ಪ್ರತಿವರ್ಷ ವಿದ್ಯಾರ್ಥಿಗೆ ತಲಾ 4 ಲಕ್ಷ ರೂಪಾಯಿಯಂತೆ ಎರಡೂ ಕಾಲೇಜುಗಳಲ್ಲಿ 4.4 ಕೋಟಿ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ವೆಚ್ಚ ಮಾಡುತ್ತಿದೆ.. ಸಹಸ್ರಾರು ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಆದರೆ ಪದವಿ ಪಡೆದದ್ದೇ ಬಂತು. ಸಾಕಷ್ಟು ಉದ್ಯೋಗ ಇಲ್ಲ. ಹೀಗಾಗಿ ಈ ವೆಚ್ಚ ನೀರ ಮೇಲಣ ಹೋವು. ಎಂಜಿನಿಯರಿಂಗ್, ವೈದ್ಯಕೀಯ ಇತ್ಯಾದಿ ಕ್ಷೇತ್ರಗಳಲ್ಲಿ ಈ ಶಿಕ್ಷಣ ಪಡೆದವರಿಗೇ ಆದ್ಯತೆ ಇರುವಾಗ, ಅರಣ್ಯ ಕುರಿತೇ ಶಿಕ್ಷಣ ಪಡೆದವರಿಗೆ ಅರಣ್ಯ ಇಲಾಖೆಯ ಉದ್ಯೋಗಗಳಲ್ಲಿ ಆದ್ಯತೆ ಇಲ್ಲವೇಕೆ? ಈ ವಿದ್ಯಾರ್ಥಿಗಳ ಕೂಗು ಕೇವಲ ಅರಣ್ಯ ರೋದನವಾಗಬೇಕೆ? ಸರ್ಕಾರ ತತ್ ಕ್ಷಣ ಕಣ್ತೆರೆದು ಈ ವಿಶೇಷ ಶಿಕ್ಷಣಕ್ಕೆ ಕಟಿಬದ್ಧರಾದ ಯುವಜನತೆಯ ಬೇಡಿಕೆಗೆ ಸ್ಪಂದಿಸುವ ತುರ್ತು ಅಗತ್ಯ ಇದೆ. ಮುಖ್ಯಮಂತ್ರಿಗಳೇ ಸಣ್ಣ ಉರುಗಳ ದೊಡ್ಡ ಕೆಲಸ ಗಮನಿಸಿ.. ಇವರ ಕೂಗಿಗೆ ಓಗೊಡಿ...

-ನೆತ್ರಕೆರೆ ಉದಯಶಂಕರ

ಶಿರಸಿ/ ಪೊನ್ನಂಪೇಟೆ: ಅರಣ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿ ಶಿರಸಿ ನಗರದ ಅರಣ್ಯ ಕಾಲೇಜು ಮತ್ತು ಪೊನ್ನಂಪೇಟೆಯ ಅರಣ್ಯ ಕಾಲೇಜು ವಿದ್ಯಾರ್ಥಿಗಳು 2010 ಸೆಪ್ಟೆಂಬರ್ 27ರ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ..

ಶಿರಸಿ: ಅರಣ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಬೇಕು. ವಲಯ ಅರಣ್ಯಾಧಿಕಾರಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಬಿ.ಎಸ್ಸಿ. ಅರಣ್ಯ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯಾಗಿ ನಿಗದಿಪಡಿಸಬೇಕು. ಎಂದು ಆಗ್ರಹಿಸಿ ಶಿರಸಿ ನಗರದ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ರಾಜ್ಯದಲ್ಲಿ ಶಿರಸಿ ಹಾಗೂ ಪೊನ್ನಂಪೇಟೆ ಎರಡು ಕಡೆಗಳಲ್ಲಿ ಮಾತ್ರ ಅರಣ್ಯ ಪದವಿ ಕಲಿಕೆಗೆ ಅವಕಾಶವಿದ್ದು, ಪ್ರಸ್ತುತ ತಲಾ 200 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 1985ರಲ್ಲಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಪ್ರಾರಂಭವಾಗಿರುವ ಕಾಲೇಜುಗಳಿಂದ 1200 ಪದವೀಧರರು ಅರಣ್ಯ ಪದವಿ ಪಡೆದಿದ್ದಾರೆ.

ಪ್ರತಿ ವರ್ಷ ಒಂದು ವಿದ್ಯಾರ್ಥಿಗೆ ರೂ. 4ಲಕ್ಷದಂತೆ ವರ್ಷಕ್ಕೆ ಸುಮಾರು ರೂ. 4.4ಕೋಟಿ ಹಣವನ್ನು ಸರ್ಕಾರ ಎರಡೂ ಕಾಲೇಜುಗಳಿಗೆ ವೆಚ್ಚ ಮಾಡುತ್ತಿದೆ. ತಮಿಳುನಾಡು, ಜಮ್ಮು-ಕಾಶ್ಮೀರ, ಜಾರ್ಖಂಡ, ಬಿಹಾರ, ಒರಿಸ್ಸಾಗಳಲ್ಲಿ ಅರಣ್ಯ ಇಲಾಖೆ ತಾಂತ್ರಿಕ ಹುದ್ದೆಗಳಲ್ಲಿ ಅರಣ್ಯ ಪದವೀಧರರಿಗೆ ಶೇ. ನೂರು ಮೀಸಲಾತಿ ನೀಡಲಾಗಿದೆ.

ಎರಡು ವರ್ಷಗಳ ಹಿಂದೆ ಶೇ. 80 ಮೀಸಲಾತಿ ನೀಡುವುದಾಗಿ ಇಲಾಖೆ ಅಧಿಕಾರಿಗಳು, ಕಾನೂನು ಸಚಿವ ಸುರೇಶ್‌ಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ನಡೆದ ಸಭೆಯ ನಿರ್ಣಯದ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಯಲಾಗಿತ್ತು. ಬೇಡಿಕೆ ಈಡೇರದ್ದರಿಂದ ಧರಣಿ ಆರಂಭಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಪೊನ್ನಂಪೇಟೆಯಲ್ಲಿ

ಗೋಣಿಕೊಪ್ಪಲು ವರದಿ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳ ಹುದ್ದೆಗೆ ಅರಣ್ಯಶಾಸ್ತ್ರವನ್ನು ಕನಿಷ್ಠ ವಿದ್ಯಾರ್ಹತೆಯಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು 2010 ರ ಸೆಪ್ಟೆಂಬರ್ 27ರ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ಬೆಳಿಗ್ಗೆಯಿಂದ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಧರಣಿ ಕುಳಿತರು. ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ಪದವೀಧರರಿಗೆ ಶೇ ೧೦೦ರಷ್ಟು ಅವಕಾಶ ನೀಡಬೇಕು ಎಂದು ಒತ್ತಾಯಿಸಿ, ಕಳೆದ ವರ್ಷವೂ ಪ್ರತಿಭಟನೆ ನಡೆಸಲಾಗಿತ್ತು.

ಅಂದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಚಿವರಾದ ಎಸ್.ಸುರೇಶ್ ಕುಮಾರ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿ ನೇಮಕಾತಿಯಲ್ಲಿ ಶೇ ೮೦ರಷ್ಟು ಅರಣ್ಯಶಾಸ್ತ್ರ ಪದವೀಧರರಿಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಆದರೆ ಸರ್ಕಾರ ನೀಡಿದ ಭರವಸೆ ಇದುವರೆಗೂ ಈಡೇರಿಲ್ಲ. ಇದೀಗ ಸರ್ಕಾರ ಈ ಬಗ್ಗೆ ನ್ಯಾಯೋಚಿತವಾಗಿ ತೀರ್ಮಾನ ಕೈಗೊಳ್ಳುವವರೆಗೂ ಮುಷ್ಕರವನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದಾರೆ. ಸರ್ಕಾರ ನಮ್ಮ ಸಮಸ್ಯೆ ಬಗ್ಗೆ ಗಮನ ಹರಿಸದಿದ್ದರೆ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯದ ಎರಡು ಅರಣ್ಯ ಕಾಲೇಜಿನಿಂದ ಇದುವರೆಗೆ ಸಾವಿರಾರು ವಿದ್ಯಾರ್ಥಿಗಳು ಪದವಿ ಪಡೆದು ಹೊರ ಬಂದಿದ್ದಾರೆ. ಈವರೆಗೆ ಸರ್ಕಾರ ಕೂಡ ವಾರ್ಷಿಕವಾಗಿ ೨.೪ ಕೋಟಿ ಹಣ ವೆಚ್ಚ ಮಾಡಿದೆ. ಆದರೆ ಪದವಿ ಪಡೆದವರಿಗೆ ಉದ್ಯೋಗ ಲಭಿಸದ ಕಾರಣ ಈ ವೆಚ್ಚ ವ್ಯರ್ಥವಾದಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇತರ ವೃತ್ತಿಪರ ವಿಷಯಗಳಾದ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆಯಲ್ಲಿ ಪದವಿ ಪಡೆದವರಿಗೆ ಆಯಾ ಇಲಾಖೆಗಳಲ್ಲಿ ಆದ್ಯತೆ ನೀಡುವಾಗ ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರಣ್ಯ ಶಾಸ್ತ್ರವನ್ನು ಪರಿಗಣಿಸದಿರುವುದು ನೋವಿನ ಸಂಗತಿ ಎಂದು ವಿಷಾದಿಸಿದ್ದಾರೆ.

ಕೇರಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಹಿಮಾಚಲ ಪ್ರದೇಶ ಮೊದಲಾದ ರಾಜ್ಯಗಳಲ್ಲಿ ಅರಣ್ಯ ಇಲಾಖೆ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಹತೆ ಅರಣ್ಯ ಪದವಿಯಾಗಿದೆ.ಕಳೆದ ತಿಂಗಳು ತಮಿಳುನಾಡು ಸರ್ಕಾರವು ಕೂಡ ಅರಣ್ಯಶಾಸ್ತ್ರ ಪದವಿ ಅರಣ್ಯ ಇಲಾಖೆಯ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಹತೆ ಎಂದು ಆದೇಶ ಹೊರಡಿಸಿದೆ.ಆದರೆ, ರಾಜ್ಯದಲ್ಲಿ ಮಾತ್ರ ಅರಣ್ಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.